



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಬುಧವಾರ, ೧೮, ಜೂನ್, ೨೦೨೫(ಜ್ಯೇಷ್ಠ , ೨೮ ಶಕವರ್ಷ, ೧೯೪೭) BENGALURU, WEDNESDAY, 18, JUNE, 2025(JYAISTHA, 28, SHAKAVARSHA, 1947)	ನಂ. ೩೬೮ No. 368
------------------------	---	--------------------

GOVERNMENT OF KARNATAKA

No. DPAR 204 SRR 2022

Karnataka Government Secretariat,
Vidhana Soudha, Bengaluru,
Dated:18.06.2025

NOTIFICATION

The draft of the following rules to amend Karnataka State Civil Services (Recruitment of Persons Awarded with Medals at Olympics, Paralympics, Asian Games, Para Asian Games and Commonwealth Games to Certain Posts) (Special) Rules, 2023, which the Government of Karnataka proposes to make in exercise of the powers conferred by sub section (1) of section 3 read with Section 8 of the Karnataka State Civil Services Act, 1978 (Karnataka Act 14 of 1990), is hereby published as required by clause (a) of sub-section (2) of section 3 of the said Act for the information of all persons likely to be affected thereby and notice is hereby given that the said draft will be taken into consideration after fifteen days from the date of its publication in the Official Gazette.

Any objection or suggestion which may be received by the State Government from any person with respect to the said draft before the expiry of the period specified above will be considered by the State Government. Objections or suggestions may be addressed to the Secretary to Government, Department of Personnel and Administrative Reforms, Vidhana Soudha, Bengaluru -560001.

DRAFT RULES

1. Title and commencement.- (1) These rules may be called the Karnataka State Civil Services (Recruitment of Persons Awarded with Medals at Olympics, Paralympics, Asian Games, Para Asian Games and Commonwealth Games to Certain Posts) (Special) (Amendment) Rules, 2025.

(2) They shall come into force from the date of their publication in the Official Gazette.

2. Amendment of the Schedule.- In the Karnataka State Civil Services (Recruitment of Persons Awarded with Medals at Olympics, Paralympics, Asian Games and Commonwealth Games to Certain Posts) (Special) Rules, 2023 (hereinafter referred to as, the said rules), in the Schedule the serial numbers 3,7,8 and the entries relating thereto shall be omitted.

3. Amendment of the Form.- In the Form appended to the said rules, the serial numbers 3,7, 8 and the entries relating thereto shall be omitted.

By Order and in the name of the
Governor of Karnataka

(Ravi G.R)
Under Secretary to Government (i/c),
Department of Personnel &
Administrative Reforms
(Service Rules-1)

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 204 ಸೇನೆನಿ 2022

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನ ಸೌಧ,
ಬೆಂಗಳೂರು, ದಿನಾಂಕ:18.06.2025

ಅಧಿಸೂಚನೆ

ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14)ರ 8ನೇ ಪ್ರಕರಣದೊಂದಿಗೆ ಓದಲಾದ 3ನೇ ಪ್ರಕರಣದ (1)ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಕೆಲವು ಹುದ್ದೆಗಳಿಗೆ ಒಲಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಕ್ರೀಡೆಗಳು ಮತ್ತು ಕಾಮನ್‌ವೆಲ್ತ್ ಕ್ರೀಡೆಗಳಲ್ಲಿ ಪದಕ ವಿಜೇತರಾದ ವ್ಯಕ್ತಿಗಳ ನೇಮಕಾತಿ) (ವಿಶೇಷ) ನಿಯಮಗಳು, 2023ನ್ನು ತಿದ್ದುಪಡಿ ಮಾಡಲು, ಕರ್ನಾಟಕ ಸರ್ಕಾರವು ರಚಿಸಲು ಉದ್ದೇಶಿಸಿರುವ ಈ ಕೆಳಕಂಡ ನಿಯಮಗಳ ಕರಡನ್ನು ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಅದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಣೆಯ ದಿನಾಂಕದಿಂದ ಹದಿನೈದು ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚನೆ ನೀಡಲಾಗಿದೆ.

ಮೇಲೆ ನಿರ್ದಿಷ್ಟಪಡಿಸಿದ ಅವಧಿಯು ಮುಕ್ತಾಯವಾಗುವುದಕ್ಕೆ ಮೊದಲು ಸದರಿ ಕರಡು ನಿಯಮಗಳಿಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆಯನ್ನು ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನ ಸೌಧ, ಬೆಂಗಳೂರು-560001 ಇವರಿಗೆ ವಿಳಾಸಿಸಲು ಕೋರಲಾಗಿದೆ.

ಕರಡು ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ :- (1) ಈ ನಿಯಮಗಳನ್ನು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಕೆಲವು ಹುದ್ದೆಗಳಿಗೆ ಒಲಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಕ್ರೀಡೆಗಳು ಪ್ಯಾರಾ ಏಷಿಯನ್ ಕ್ರೀಡೆಗಳು ಮತ್ತು ಕಾಮನ್‌ವೆಲ್ತ್ ಕ್ರೀಡೆಗಳಲ್ಲಿ ಪದಕ ವಿಜೇತರಾದ ವ್ಯಕ್ತಿಗಳ ನೇಮಕಾತಿ) (ವಿಶೇಷ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. ಅನುಸೂಚಿಯ ತಿದ್ದುಪಡಿ:- ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಕೆಲವು ಹುದ್ದೆಗಳಿಗೆ ಒಲಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಕ್ರೀಡೆಗಳು ಪ್ಯಾರಾ ಏಷಿಯನ್ ಕ್ರೀಡೆಗಳು ಮತ್ತು ಕಾಮನ್‌ವೆಲ್ತ್ ಕ್ರೀಡೆಗಳಲ್ಲಿ ಪದಕ ವಿಜೇತರಾದ ವ್ಯಕ್ತಿಗಳ ನೇಮಕಾತಿ) (ವಿಶೇಷ) ನಿಯಮಗಳು, 2023 ರ ಅನುಸೂಚಿಯಲ್ಲಿನ ಕ್ರಮ ಸಂಖ್ಯೆ 3,7,8 ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳನ್ನು ಕೈಬಿಡತಕ್ಕದ್ದು.

2. ನಮೂನೆಯ ತಿದ್ದುಪಡಿ:- ಸದರಿ ನಿಯಮಗಳಿಗೆ ಲಗತ್ತಿಸಲಾದ ನಮೂನೆಯಲ್ಲಿ, ಕ್ರಮ ಸಂಖ್ಯೆ 3,7,8 ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳನ್ನು ಕೈಬಿಡಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ರವಿ ಜಿ.ಆರ್)

ಸರ್ಕಾರದ ಅಧೀನ ಕಾರ್ಯದರ್ಶಿ (ಪ್ರ),
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ,
(ಸೇವಾ ನಿಯಮಗಳು-1)